



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಮಂಗಳವಾರ, ೦೫, ಜನವರಿ, ೨೦೨೧(ಪುಷ್ಯ, ೧೫, ಶಕವರ್ಷ ೧೯೪೨) Bengaluru, TUESDAY, 05, JANUARY, 2021(PUSHYA, 15, ShakaVarsha 1942)	ನಂ. ೧೫ No. 15
-----------------------	--	------------------

GOVERNMENT OF KARNATAKA

NO: RD 6 GRC 2021

Karnataka Government Secretariat,
M. S. Building,
Bengaluru, Dated: 05-01-2021

NOTIFICATION

It has come to the notice of the Government, that the financial establishments viz., Easy Mind Marketing India Pvt. Ltd., is involved in the fraudulent transactions and failed to return deposits to their depositors. Hence, the Government has decided to initiate action as per the provisions specified under the Karnataka Protection of Interest of Depositors in Financial Establishments Act, 2004 (Karnataka Act 30 of 2005).

The properties belonging to the said financial entities may have spread over in various districts and depositors are scattered throughout the State of Karnataka and possibly in other States also. In order to avoid duplication of efforts, necessity has arisen to authorize Competent Authority to call for claims from all the depositors of Easy Mind Marketing India Pvt. Ltd., .

Therefore, in exercise of the powers conferred by Section 5(1) of The Karnataka Protection of Interest of Depositors in Financial Establishments Act, 2004 (Karnataka Act.30 of 2005), the Government

of Karnataka, hereby appoint Assistant Commissioner, Tumkur Sub-Division, Tumkur as the 'Competent Authority' in respect of Easy Mind Marketing India Pvt. Ltd., with immediate effect.

By Order and in the name of the
Governor of Karnataka

(Vijay D.S)

Under Secretary to Government
Revenue Department (Special Cell)

ಕರ್ನಾಟಕ ಸರ್ಕಾರ

ಸಂಖ್ಯೆ: ಆರ್‌ಡಿ 6 ಜಿಆರ್‌ಸಿ 2021

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ,
ಬೆಂಗಳೂರು, ದಿನಾಂಕ: 05.01.2021

ಅಧಿಸೂಚನೆ

ಹಣಕಾಸು ಸಂಸ್ಥೆ ಎಂದರೆ, ಇಜೀ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮೋಸದ ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ತನ್ನ ಠೇವಣಿದಾರರಿಗೆ ಠೇವಣಿಗಳನ್ನು ಹಿಂದಿರುಗಿಸುವಲ್ಲಿ ವಿಫಲವಾಗಿದೆ ಎಂಬ ಅಂಶವು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದ, ಸರ್ಕಾರವು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಅಧಿನಿಯಮ, 2004ರ (2005ರ ಕರ್ನಾಟಕ ಅಧಿನಿಯಮ 30) ಅಡಿಯಲ್ಲಿ ನಿರ್ದಿಷ್ಟಪಡಿಸಿದ ಉಪಬಂಧಗಳ ಪ್ರಕಾರ ಕ್ರಮ ಕೈಗೊಳ್ಳಲು ನಿರ್ಧರಿಸಿರುತ್ತದೆ.

ಸದರಿ ಹಣಕಾಸು ಸಂಸ್ಥೆಗೆ ಸೇರಿದ ಸ್ವತ್ತುಗಳು ವಿವಿಧ ಜಿಲ್ಲೆಗಳಲ್ಲಿ ಹರಡಿಕೊಂಡಿರಬಹುದು ಮತ್ತು ಠೇವಣಿದಾರರು ಕರ್ನಾಟಕದಾದ್ಯಂತ ಅಲ್ಲದೆ ಇತರೆ ಜಿಲ್ಲೆಗಳಾದ್ಯಂತವೂ ಸಹ ವಾಸಿಸುತ್ತಿದ್ದಾರೆಂದು ಭಾವಿಸಿ ಪ್ರಯತ್ನಗಳ ಪುನರಾವರ್ತನೆಯನ್ನು ತಪ್ಪಿಸುವ ನಿಟ್ಟಿನಲ್ಲಿ, ಇಜೀ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಎಲ್ಲಾ ಠೇವಣಿದಾರರಿಂದ ಕ್ಲೇಮುಗಳನ್ನು ಆಹ್ವಾನಿಸುವ ಸಲುವಾಗಿ ಸಕ್ಷಮ ಪ್ರಾಧಿಕಾರವನ್ನು ಅಧಿಕೃತಗೊಳಿಸುವುದು ಅಗತ್ಯವಿರುತ್ತದೆ.

ಆದುದರಿಂದ, ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ರೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಅಧಿನಿಯಮ, 2004ರ (2005ರ ಕರ್ನಾಟಕ ಅಧಿನಿಯಮ 30) 5(1)ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕೂಡಲೇ ಪರಿಣಾಮಕಾರಿಯಾಗುವಂತೆ ಇಜೀ ಮೈಂಡ್ ಮಾರ್ಕೆಟಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಬಂಧ ಸಕ್ಷಮ ಪ್ರಾಧಿಕಾರವಾಗಿ ಉಪ ವಿಭಾಗಾಧಿಕಾರಿಗಳು, ತುಮಕೂರು ಉಪವಿಭಾಗ, ತುಮಕೂರು ಇವರನ್ನು ಸರ್ಕಾರವು ಈ ಮೂಲಕ ನೇಮಕ ಮಾಡಲಾಗಿದೆ.

ಕರ್ನಾಟಕ ರಾಜ್ಯಪಾಲರ
ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ

(ವಿಜಯ್ ಡಿ.ಎಸ್)
ಸರ್ಕಾರದ ಅಧೀನ ಕಾರ್ಯದರ್ಶಿ
ಕಂದಾಯ ಇಲಾಖೆ (ವಿಶೇಷ ಕೋಶ)